



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೬-ಎ Part - VI-A	ಮೈಸೂರು, ಶುಕ್ರವಾರ, ಡಿಸೆಂಬರ್ ೦೮, ೨೦೨೩ (ಮಾರ್ಗಶಿರ ಮಾಸ ೧೭, ಶಕ ವರ್ಷ ೧೯೪೫) Mysore, Friday, December 08, 2023 (Margashira masa 17, Shaka Varsha 1945)	ನಂ. ೪೨ No. 42
--------------------------	--	------------------

ಜಿಲ್ಲಾಧಿಕಾರಿ ಹಾಗೂ

ಕರ್ನಾಟಕನರಕಾರ

Deputy Commissioner & District

ಜಿಲ್ಲಾದಂಡಾಧಿಕಾರಿಯವರ



Magistrate's Office, Udupi District, "

ಕಾರ್ಯಾಲಯ, ಉಡುಪಿ ಜಿಲ್ಲೆ,

Rajatadri", Manipal, Udupi- 576104

"ರಜತಾದ್ರಿ" ಮಣಿಪಾಲ, ಉಡುಪಿ 576104

ಕಂದಾಯ ಇಲಾಖೆ

Email: udupidc@gmail.com deo.udupi@gmail.com Office: 0820-2574924, 2574925

ನಂ:ಇಎಲ್‌ಎನ್(2)ಸಿಆರ್:26/2023

ದಿನಾಂಕ : 08.12.2023

ಪ್ರಪತ್ರ -1

(ನಿಯಮ 3(1) ನೋಡಿ)

ಅಧಿಸೂಚನೆ

ರಾಜ್ಯ ಚುನಾವಣಾ ಆಯೋಗವು ಸಂವಿಧಾನದ ಪರಿಚ್ಛೇದ 243 ಜೆಡ್ ಎ ರಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ರ ಪ್ರಕರಣ 24 ರನ್ವಯ ಮತ್ತು ಕರ್ನಾಟಕ ಪೌರನಿಗಮಗಳ (ಚುನಾವಣೆ) ನಿಯಮಗಳು, 1979ರ ನಿಯಮ 3(1) ಹಾಗೂ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಪ್ರಕರಣ 17 ಮತ್ತು 19 ಹಾಗೂ ಕರ್ನಾಟಕ ಪೌರಸಭೆಗಳ (ಕೌನ್ಸಿಲರುಗಳ ಚುನಾವಣೆ) ನಿಯಮಗಳು, 1977 ರ ನಿಯಮ 3(1) ರನ್ವಯ ಅಧಿನಿಯಮದ ಉಪಬಂಧಗಳ ಅಡಿಯಲ್ಲಿ ಸ್ಥಾಪಿತವಾದ ಉಡುಪಿ ಜಿಲ್ಲೆಯ ಉಡುಪಿ ನಗರಸಭೆಯ ಕೌನ್ಸಿಲರುಗಳ ಸ್ಥಾನಗಳನ್ನು ನಿಗದಿಪಡಿಸಿರುವ ವಾರ್ಡ್‌ವಾರು ಮೀಸಲಾತಿಯಂತೆ ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಉಡುಪಿ ನಗರಸಭೆಯ 13 ನೇ ವಾರ್ಡ್ ನ ಸದಸ್ಯ ಸ್ಥಾನವನ್ನು ತುಂಬಲು ಚುನಾವಣೆ ನಡೆಸಬೇಕಾಗಿರುವುದರಿಂದ

ಕರ್ನಾಟಕ ಪೌರಸಭೆಗಳ (ಕೌನ್ಸಿಲರುಗಳು ಚುನಾವಣೆ) ನಿಯಮಗಳು 1977ರ ನಿಯಮ 8ರ ಅನುಸಾರವಾಗಿ ಹಾಗೂ ರಾಜ್ಯ ಚುನಾವಣಾ ಆಯೋಗದ ಆದೇಶ ನಂ. SECK/ULB/BELN/1/2023-ULB, ಬೆಂಗಳೂರು ದಿನಾಂಕ : 04.12.2023 ರಂತೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾದ, ಡಾ. ಕೆ. ವಿದ್ಯಾಕುಮಾರಿ ಭಾ.ಆ.ಸೇ. ಎಂಬ ಹೆಸರಿನ ನಾನು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಯಾದ ಉಡುಪಿ ನಗರಸಭೆಯ 13 ನೇ ವಾರ್ಡ್ ಗೆ ಉಪ ಚುನಾವಣೆಯನ್ನು ಸರ್ಕಾರದ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ವಾರ್ಡ್ ಮೀಸಲಾತಿಯಂತೆ ನಡೆಸಲು ಈ ಕೆಳಕಂಡ ಚುನಾವಣಾ ವೇಳಾ ಪಟ್ಟಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿರುತ್ತೇನೆ.

(೧)

1	ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನ	08-12-2023	ಶುಕ್ರವಾರ
2	ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ	15-12-2023	ಶುಕ್ರವಾರ
3	ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ	16-12-2023	ಶನಿವಾರ
4	ಉಮೇದುದಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ	18-12-2023	ಸೋಮವಾರ
5	ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ)	27-12-2023	ಬುಧವಾರ
6	ಮರು ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ)	29-12-2023	ಶುಕ್ರವಾರ
7	ಮತಗಳ ಎಣಿಕೆಯ ದಿನಾಂಕ ಮತ್ತು ದಿನ (ಬೆಳಿಗ್ಗೆ 8-00 ಗಂಟೆಯಿಂದ ತಾಲ್ಲೂಕು ಕೇಂದ್ರ ಸ್ಥಳದ ಲ್ಲಿ)	30-12-2023	ಶನಿವಾರ
8	ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ	30-12-2023	ಶನಿವಾರ

(ಡಾ. ಕೆ. ವಿದ್ಯಾಕುಮಾರಿ ಭಾ.ಆ.ಸೆ)

ಜಿಲ್ಲಾ ಚುನಾವಣಾಧಿಕಾರಿ

ಹಾಗೂ ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆ, ಉಡುಪಿ